



ಸಂಖ್ಯೆ : ಹಿಮ್/ವಿ.ನಿ/30/2023-24

ದಿನಾಂಕ: 05.10.2023

**ದರಪಟ್ಟಿ ಅಧಿಸೂಚನೆ**

ವಿಷಯ: ಸಂಸ್ಥೆಯ ಬಾಲಕಿಯರ ವಸತಿ ನಿಲಯಕ್ಕೆ ಅಗತ್ಯವಿರುವ ಈ ಕೆಳಕಂಡ ಪ್ಲಂಬಿಂಗ್ ಸಾಮಗ್ರಿಗಳನ್ನು ಖರೀದಿ ಮಾಡುವ ಬಗ್ಗೆ.

ಉಲ್ಲೇಖ: ವಾರ್ಡನ್, ಬಾಲಕಿಯರ ವಸತಿ ನಿಲಯ, ಹಿಮ್, ಹಾಸನ.ರವರ ಮನವಿ ಪತ್ರ ದಿನಾಂಕ:08.09.2023

\*--\*

ಸಂಸ್ಥೆಯ ಬಾಲಕಿಯರ ವಸತಿ ನಿಲಯಕ್ಕೆ ಅಗತ್ಯವಿರುವ ಈ ಕೆಳಕಂಡ ಪ್ಲಂಬಿಂಗ್ ಸಾಮಗ್ರಿಗಳನ್ನು ಖರೀದಿ ಮಾಡುವ ಸಂಬಂಧ, ಅಧಿಕೃತ ಸಂಸ್ಥೆಗಳಿಂದ ದರಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳವರು ಈ ಕೆಳಗಿನ ಷರತ್ತಿಗೊಳಪಟ್ಟು ತಮ್ಮ ದರಗಳನ್ನು ಈ ಅಧಿಸೂಚನೆ ಜೊತೆಗೆ ಲಗತ್ತಿಸಿದ ನಮೂನೆ (Formate of Quotations) ನಲ್ಲಿ ದಿನಾಂಕ: 09.10.2023 ರಂದು ಸಾಯಂಕಾಲ : 5.00 ಗಂಟೆಯ ಒಳಗಾಗಿ ಈ ಕಛೇರಿಗೆ ತಲುಪುವಂತೆ ಸಲ್ಲಿಸತಕ್ಕದ್ದು.

ಕ್ರ ಸ	ವಿವರ	ಪ್ರಮಾಣ
01	02	03
1	¾ CPVC pipe	05 Length
2	¾ CPVC collar	06 Nos
3	¾ x ½ CPVC elbow	03 Nos
4	1 ¼ CPVC Ballwall	01 No
5	1 ¼ CPVC union	01 No
6	1 ¼ CPVC MTA	02 Nos
7	1 ¼ CPVC FTA	02 Nos
8	1 ¼ CPVC elbow	02 Nos
9	Taps (water teeh)	40 Nos
10	Teplon tape	20 Nos
11	¾ step wall washer	20 Nos
12	½ step wall washer	20 Nos
13	Angle cock	40 Nos
14	Piller cock	20 Nos
15	Connection pipe	20 Nos
16	Waste Pipe	20 Nos
17	Ghatta	30 Nos
18	Waste coupling	15 Nos
19	Sted coupling	02 Nos
20	White cement	05 kg
21	Two way screw driver	01 No

**ದರಪಟ್ಟಿ ಸಲ್ಲಿಸುವ ಸಂಸ್ಥೆಗಳಿಗೆ ಷರತ್ತು ಹಾಗೂ ನಿಬಂಧನೆಗಳು**

1. ತಾವು ನಮೂದಿಸಿದ ದರವು ಯಾವುದೇ ಕಾರಣಕ್ಕೂ ಮಾರುಕಟ್ಟೆ ದರಕ್ಕಿಂತಲೂ ಹೆಚ್ಚಿಗೆ ಯಾಗಿರಕೂಡದು.
2. ಸದರಿ ದರಗಳನ್ನು ಯಾವುದೇ ಕಾರಣ ನೀಡದೇ ತಿರಸ್ಕರಿಸುವ ಹಕ್ಕನ್ನು ನಿರ್ದೇಶಕರು, ಹಿಮ್, ಹಾಸನ ಇವರಿಗೆ ಕಾಯ್ದಿರಿಸಲಾಗಿದೆ.

:2:

3. ಸದರಿ ವಸ್ತುಗಳ ಖರೀದಿಯು ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ನಿಯಮ 1999ರ ಮತ್ತು 2000 ನಿಯಮಗಳಿಗೆ ಒಳಪಟ್ಟಿರುತ್ತದೆ.
4. ದರಪಟ್ಟಿಯೊಂದಿಗೆ ಕಡ್ಡಾಯವಾಗಿ ಸಂಸ್ಥೆಯ ನೋಂದಾಣಿ (Registration) ಪ್ರತಿ, GST ನೋಂದಾಣಿ ಮತ್ತು ಪಾನ್ ಕಾರ್ಡ್ ಪ್ರತಿಗಳನ್ನು ಲಗತ್ತಿಸತಕ್ಕದ್ದು.
5. ಮೂಲ ತಯಾರಿಕರಿಂದ ಪಡೆದ ಪರವಾನಗೆ ಪತ್ರ.
6. ಸೀಲು ಮಾಡಿದ ಲಕೋಟಿಯ ಮೇಲೆ "Quotation ಸಂಸ್ಥೆಯ ಬಾಲಕಿಯರ ವಸತಿ ನಿಲಯಕ್ಕೆ ಅಗತ್ಯವಿರುವ ಪ್ಲಂಬಿಂಗ್ ಸಾಮಗ್ರಿಗಳನ್ನು ಸರಬರಾಜು ಮಾಡುವ ಬಗ್ಗೆ" ಎಂದು ತಪ್ಪದೆ ನಮೂದಿಸತಕ್ಕದ್ದು.

*[Handwritten Signature]*  
ಮುಖ್ಯ ಆಡಳಿತಾಧಿಕಾರಿ,  
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ,  
5/10/22 ಹಾಸನ

ಪ್ರತಿಯನ್ನು ಈ ಕೆಳಕಂಡ ಅಧಿಕಾರಿಗಳ ಮಾಹಿತಿಗಾಗಿ ಹಾಗೂ ವ್ಯಾಪಕ ಪ್ರಚಾರಕ್ಕಾಗಿ ವಂದನೆಗಳೊಂದಿಗೆ ಸಲ್ಲಿಸಲಾಗುತ್ತಿದೆ.

- 1) ಜಿಲ್ಲಾಧಿಕಾರಿಗಳು, ಹಾಸನ ಜಿಲ್ಲೆ, ಹಾಸನ.
- 2) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೂ, ಜಿಲ್ಲಾ ಪಂಚಾಯತ್, ಹಾಸನ.
- 3) ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಹಾಸನ.
- 4) ತಹಶೀಲ್ದಾರರು /ಕಾರ್ಯನಿರ್ವಾಹಕ ಅಧಿಕಾರಿಗಳು, ಹಾಸನ
- 5) ಕಾರ್ಯಪಾಲಕ ಅಭಿಯಂತರರು,ಲೋಕೋಪಯೋಗಿ ಇಲಾಖೆ,ಹಾಸನ ವಿಭಾಗ , ಹಾಸನ.
- 6) ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕರ ಮಹಾಮಂಡಳಿ ನಿಯಮಿತ.ಹಾಸನ ಶಾಖೆ,ಶೃತಿ ಕಾಂಪ್ಲೆಕ್ಸ್, ಅರಳಿಕಟ್ಟೆ ಸರ್ಕಲ್, ಸಾಲಗಾಮೆ ರಸ್ತೆ, ಹಾಸನ-573201
- 7) ಸೂಚನಫಲಕ,ಹೊಸ ಬೋಧಕ ಆಸ್ಪತ್ರೆ, ಹಿಮ್ಸ್, ಹಾಸನ ಮತ್ತು ವೈದ್ಯಕೀಯ ಕಾಲೇಜು,ಹಿಮ್ಸ್, ಹಾಸನ.
- 8) ವಾರ್ಡನ್, ಬಾಲಕಿಯರ ವಸತಿ ನಿಲಯ, ಹಿಮ್ಸ್, ಹಾಸನ.

#### FORMATE OF QUOTATION

Sl. No.	Description of Goods / Equipment	Brief Specification	Quantity	Unit rate (Rs.)	Total amount (in Figure)
1					
2					
3					
4					
5					
6					

(Note: Price of the Items quoted including all charges)

Gross Total cost: Rs. \_\_\_\_\_ (In figure)

Rs. \_\_\_\_\_ (In words)

1) We agree to supply the above goods in accordance with the technical specifications for a total contract price of Rs. \_\_\_\_\_ (in figures) (Rs. \_\_\_\_\_ (in words), within the period specified in the invitation for quotation.

2) We also confirm that the normal commercial warranty /guarantee of \_\_\_\_\_ months shall apply to the offered goods.

Name: \_\_\_\_\_

Signature: \_\_\_\_\_

Date: \_\_\_\_\_